



ಕರ್ನಾಟಕ ಸರ್ಕಾರ

ವಾಣಿಜ್ಯ ತೆರಿಗೆಗಳ ಇಲಾಖೆ

ಸಂ.ವಾತೆಅಆ/ಜಾರಿ/ದವ/ವಾವಿ/ಸಿಆರ್-1/2018-19

ವಾಣಿಜ್ಯ ತೆರಿಗೆ ಅಪರ ಆಯುಕ್ತರವರ ಕಛೇರಿ,
(ಜಾರಿ)-ದಕ್ಷಿಣ ವಲಯ, ವಾಣಿಜ್ಯ ತೆರಿಗೆ
ಕಾರ್ಯಾಲಯ-2, ಬಿ. ಬ್ಲಾಕ್, ಕೋರಮಂಗಲ,
ಬೆಂಗಳೂರು-560047, ದಿನಾಂಕ 04-09-2018.

ಪ್ರಕಟಣೆ

ವಿಷಯ: ದಿ: 01.10.2018 ರಿಂದ ದಿ: 30.09.2019ರ ಅವಧಿಗೆ ವಾಣಿಜ್ಯ
ತೆರಿಗೆ ಅಪರ ಆಯುಕ್ತರ ಕಛೇರಿ(ಜಾರಿ) ದ.ವ., ಬೆಂಗಳೂರು, ಈ ಕಛೇರಿಗೆ
ಸಾಮಾನ್ಯ ಟೆಂಡರ್ ಪ್ರಕ್ರಿಯೆ ಮುಖೇನ ಖಾಸಗಿ ವಾಹನಗಳನ್ನು ಬಾಡಿಗೆಗೆ
ಪಡೆದುಕೊಳ್ಳುವ ಬಗ್ಗೆ.

ಉಲ್ಲೇಖ: ಮಾನ್ಯ ವಾಣಿಜ್ಯ ತೆರಿಗೆ ಆಯುಕ್ತರವರ ಸುತ್ತೋಲೆ ಸಂ.ವಿಹೆಚ್‌ಟಿ/
ಸಿಆರ್-07/2018-19, ದಿ.14.08.2018.

* * *

ವಾಣಿಜ್ಯ ತೆರಿಗೆ ಅಪರ ಆಯುಕ್ತರು (ಜಾರಿ)-ದಕ್ಷಿಣ ವಲಯ, ಬೆಂಗಳೂರು ಇವರ ಕಛೇರಿಯ
ಉಪಯೋಗಕ್ಕಾಗಿ ಮೂವತ್ತೈದು ಖಾಸಗಿ ವಾಹನಗಳನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ
ಪಡೆಯಲು ಉಲ್ಲೇಖದಲ್ಲಿ ತಿಳಿಸಿರುವ ಮಾನ್ಯ ಆಯುಕ್ತರ ಪತ್ರದಲ್ಲಿ ಅನುಮತಿಸಿರುವುದರಿಂದ, ಅಧಿಕೃತ
ಟ್ರಾವಲ್ ಏಜನ್ಸಿ/ಸಂಸ್ಥೆ, ಮಾಲೀಕರೇ ಚಾಲಕರಾಗಿರುವವರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆಸಕ್ತ
ಒಬ್ಬ ವಾಹನ ಮಾಲೀಕ/ಚಾಲಕರು ಒಂದು ವಾಹನ ಸೇವೆಗೆ ಮಾತ್ರ ಅರ್ಜಿಯನ್ನು ಸಲ್ಲಿಸುವುದು.
ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 96 ಶಿವಾನೀ 2012, ದಿ:23.08.2012 ರಲ್ಲಿ ತಿಳಿಸಿರುವ
ನಿಯಮಗಳನ್ವಯ ಖಾಸಗಿ ವಾಹನಗಳ ಸೇವೆಯನ್ನು ಪಡೆಯಲಾಗುವುದು.

1. ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 96 ಶಿವಾನೀ 2012, ಬೆಂಗಳೂರು
ದಿ: 23.08.2012ರ ಅನ್ವಯ ವಾಹನಗಳ ಬಾಡಿಗೆ ತಿಂಗಳಿಗೆ ಮೊತ್ತ
ರೂ.25,000-00 ನೀಡಲಾಗುವುದು.
2. ವಾಹನದ ಮಾದರಿಯು 2014 ಮತ್ತು ನಂತರದಾಗಿರತಕ್ಕದ್ದು,
ಪ್ರತಿ ವಾಹನದ ಗುಣಮಟ್ಟವನ್ನು ಹಾಗೂ ಚಾಲನ ಕೌಶಲ್ಯವನ್ನು
ಪರಿಶೀಲಿಸಿ ನಂತರವೇ ವಾಹನಗಳನ್ನು ತೆಗೆದುಕೊಳ್ಳಲಾಗುವುದು.
3. ದಿ:01.10.2018 ರಿಂದ ಅನ್ವಯವಾಗುವಂತೆ ಈ ಹಿಂದೆ ಸತತವಾಗಿ
5 ವರ್ಷಗಳ ಕಾಲ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ
ಯಾವುದೇ ಮಾಲೀಕರೇ ಚಾಲಕರಾಗಿರುವ ಖಾಸಗಿ ವಾಹನಗಳ
ಅರ್ಜಿಗಳನ್ನು ಪರಿಗಣಿಸಿರುವುದಿಲ್ಲ.

14/9/18
See overleaf
(5)
CTI (e-gov)

4. ಗುತ್ತಿಗೆಯ ಆವಧಿ ದಿನಾಂಕ 01-10-2018 ರಿಂದ 30-09-2019 ರವರೆಗೆ

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 20.09.2018 ಸಂಜೆ 5.00 ಘಂಟೆಯವರೆಗೆ. ಆ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಲಾಗುವುದಿಲ್ಲ.

ಅರ್ಹಗೊಂಡ ಟ್ರಾವೆಲ್ ಏಜನ್ಸಿ/ಸಂಸ್ಥೆ, ಮಾಲೀಕರೇ ಚಾಲಕರಾಗಿರುವ ವಾಹನ ಮಾಲೀಕ/ಚಾಲಕರ ವಿವರವನ್ನು ಇಲಾಖೆಯ ಸೂಚನಾ ಫಲಕ ಹಾಗೂ ಇಲಾಖೆಯ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು. ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು/ವಿವರಗಳು:

1	ಅರ್ಜಿದಾರರ ಹೆಸರು, ವಿಳಾಸ ಹಾಗೂ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು-2
2	ಏಜನ್ಸಿ/ಸಂಸ್ಥೆಯವರಿಗೆ: ಏಜನ್ಸಿಯ/ಸಂಸ್ಥೆಯ ಖಾಯಂ ವಿಳಾಸ, ದೂರವಾಣಿ ಸಂಖ್ಯೆ ಮತ್ತು ವಾಹನಗಳ ಸೇವೆಯ ಅನುಭವದ ಬಗ್ಗೆ ಖಾತ್ರಿ ಪತ್ರ ಮಾಲೀಕರೇ ಚಾಲಕರಾಗಿರುವವರಿಗೆ: ವಿಳಾಸದ ದಾಖಲೆ (ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್/ಆಧಾರ್ ಕಾರ್ಡ್/ಪಾಸ್ ಪೋರ್ಟ್ ಅಥವಾ ಇತರೆ ಭಾವಚಿತ್ರ ಹೊಂದಿರುವ ಗುರುತಿನ ಚೀಟಿ ಹಾಗೂ ಖಾಯಂ ವಿಳಾಸದ ದಾಖಲೆ, ಬ್ಯಾಂಕ್ ಖಾತೆಯ ವಿವರಗಳು/ಚೆಕ್‌ನ ಪ್ರತಿ.
3	ವಾಹನದ ನೊಂದಣಿ ಪುಸ್ತಕದ ಪ್ರತಿ - ಪ್ರಮಾಣ ಪತ್ರ
4	ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ನೀಡಿರುವ ವಾಹನದ ವಿಮಾ ಪಾಲಿಸಿಯ ಪ್ರತಿ
5	ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ನೀಡಿರುವ ವಾಹನ ಚಾಲನಾ ಪರವಾನಗಿ ಪ್ರತಿ
6	ರೋಡ್ ತೆರಿಗೆ ಪಾವತಿಸಿರುವ ವಿವರ -
7	ಮಾಲೀಕರಿಗೆ ಸಂಬಂಧಿಸಿದಂತೆ ಡ್ರೈವಿಂಗ್ ಲೈಸೆನ್ಸ್ ಚಾಲಕರ ದೈಹಿಕ ಸಾಮರ್ಥ್ಯ ಪ್ರಮಾಣ ಪತ್ರ
8	ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ನಮೂದಿಸತಕ್ಕದ್ದು.
9	ಮೇಲ್ಕಂಡ ವಿವರಗಳು ಹಾಗೂ ಎಲ್ಲಾ ದಾಖಲಾತಿಗಳ ಪ್ರತಿಗಳನ್ನು ಸೀಲು ಮಾಡಿದ ಲಕೋಟೆಯಲ್ಲಿಟ್ಟು, ಲಕೋಟೆಯ ಮೇಲೆ ದಪ್ಪ ಅಕ್ಷರದಲ್ಲಿ ಖಾಸಗಿ ವಾಹನ ಚಾಲಕರ/ಮಾಲೀಕರ/ಟ್ರಾವೆಲ್ ಏಜನ್ಸಿ/ಸಂಸ್ಥೆಯವರ ಹೊರಗುತ್ತಿಗೆ ಸೇವೆ ಸಲ್ಲಿಸಲು ಅರ್ಜಿ ಎಂದು ನಮೂದಿಸುವುದು
10	ಅಪರಾಧ ವಿವರಗಳು ಹಾಗೂ ಮೇಲ್ಕಂಡ ದಾಖಲಾತಿಗಳನ್ನು ಸಲ್ಲಿಸದೇ ಇದ್ದ ಪಕ್ಷದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು
11	ಅರ್ಜಿಗಳನ್ನು ಖುದ್ದಾಗಿ ವಾಣಿಜ್ಯ ತೆರಿಗೆ ಅಪರ ಆಯುಕ್ತರವರ ಕಛೇರಿ(ಜಾರಿ)-ದಕ್ಷಿಣ ವಲಯ, ಕೊಠಡಿ ಸಂಖ್ಯೆ-308, ಮೂರನೇ ಮಹಡಿ, ಬಿ ಬ್ಲಾಕ್, ವಾಣಿಜ್ಯ ತೆರಿಗೆ ಕಾರ್ಯಾಲಯ-2, ಕೋರಮಂಗಲ, ಬೆಂಗಳೂರು ಇವರ ಶಾಖೆಯಲ್ಲಿ ಸಲ್ಲಿಸುವುದು ಹಾಗೂ ಅರ್ಜಿಗಳ ಸ್ವೀಕೃತಿ ಅನುಸಾರವಾಗಿ ಕ್ರಮ ಸಂಖ್ಯೆ ನೀಡಲಾಗುವುದು.
12	ಅರ್ಜಿಗಳನ್ನು ಸಲ್ಲಿಸಿರುವುದಕ್ಕೆ ಸ್ವೀಕೃತಿ ಪಡೆಯುವುದು ಹಾಗೂ ಕಾರ್ಯ ನಿರ್ವಹಣೆಯಲ್ಲಿ ಪಾಲಿಸಬೇಕಾದ ನಿಯಮಗಳು/ಷರತ್ತುಗಳ ವಿವರಗಳ ಪಟ್ಟಿ ಅನ್ವಯ ಖಡ್ಡಾಯವಾಗಿ ನಿಯಮಗಳನ್ನು ಅರ್ಹಗೊಳ್ಳುವ ವಾಹನ ಮಾಲೀಕ/ಚಾಲಕರು/ಟ್ರಾವೆಲ್ ಏಜನ್ಸಿ/ಸಂಸ್ಥೆಯವರು ಖಡ್ಡಾಯವಾಗಿ ಪಾಲಿಸತಕ್ಕದ್ದು
13	ಅರ್ಹಗೊಂಡ ಅರ್ಜಿದಾರರ ವಿವರಗಳ ಪಟ್ಟಿಯ ಪ್ರಕಟಣೆ ದಿನಾಂಕ 26-09-2018

ಷರತ್ತು ಮತ್ತು ನಿಬಂಧನೆಗಳು:

01	ಅನಾರೋಗ್ಯವೂ ಸೇರಿದಂತೆ ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಒಂದು ತಿಂಗಳಲ್ಲಿ ಎರಡು ದಿನ ಮಾತ್ರ ವಾಹನ ಉಪಯೋಗಿಸುವ ಕಛೇರಿಯ ಅಧಿಕಾರಿಯವರಿಂದ ಅನುಮತಿ ಪಡೆದು, ಮಾಲೀಕ-ಚಾಲಕರು ರಜೆ ಪಡೆಯಬಹುದು. ಆ ಅವಧಿಯಲ್ಲಿ ಬದಲಿ ವಾಹನದ ವ್ಯವಸ್ಥೆ ಕಡ್ಡಾಯವಾಗಿ ಮಾಡಲೇಬೇಕು. ಇಲ್ಲದಿದ್ದರೆ ಗೈರುಹಾಜರಿ ದಿವಸದ ಬಾಡಿಗೆ ಕಡಿತಗೊಳಿಸಲಾಗುವುದು.
02	ಮಾಸಿಕ ಬಾಡಿಗೆ ಆಧಾರದ ಮೇಲೆ ಹಾಗೂ ಕರಾರಿನಂತೆ ದರಗಳಿಗೆ ಒಳಪಟ್ಟು ಮಾತ್ರ ವಾಹನಗಳನ್ನು ಬಾಡಿಗೆಗೆ ಪಡೆಯಲಾಗುತ್ತದೆ.
03	ಮಾಲೀಕ-ಚಾಲಕರು ಕಟ್ಟುನಿಟ್ಟಾಗಿ ಸಮಯಪಾಲನೆ ಮಾಡತಕ್ಕದ್ದು. ಕರ್ತವ್ಯದ ಸಮಯದಲ್ಲಿ ಕಡ್ಡಾಯವಾಗಿ ಸಮವಸ್ತ್ರವನ್ನು ಧರಿಸಬೇಕು. ವಾಹನ ಉಪಯೋಗಿಸುವ ಕಛೇರಿಯ ಮುಖ್ಯಸ್ಥರಿಂದ ಈ ಕುರಿತು ದೂರುಗಳು ಬಂದಲ್ಲಿ ಅಂತಹ ವಾಹನದ ಬಳಕೆಯನ್ನು ನಿಲ್ಲಿಸುವ, ಒಪ್ಪಂದವನ್ನು ರದ್ದುಪಡಿಸುವ ಅಧಿಕಾರ ವಾಣಿಜ್ಯ ತೆರಿಗೆ ಅಪರ ಆಯುಕ್ತರವರದ್ದಾಗಿರುತ್ತದೆ.
04	ಇಲಾಖೆಯ ಈ ವಿಭಾಗದ ಪ್ರತಿ ಕಛೇರಿಯಲ್ಲಿ ಉಪಯೋಗಿಸುವ ಪ್ರತಿ ವಾಹನಕ್ಕೆ ಸಂಬಂಧಿಸಿದಂತೆ ನಿಗದಿತ ಲಾಗ್ ಪುಸ್ತಕವನ್ನು ನಿರ್ವಹಿಸಿ ಪ್ರತಿ ದಿನದ ಆರಂಭ ಮತ್ತು ಅಂತ್ಯದವರೆಗಿನ ವಾಹನ ಓಡಾಟದ ಸಂಬಂಧ ಈ ಪುಸ್ತಕದಲ್ಲಿ ಅಗತ್ಯ ದಾಖಲೆಗಳನ್ನು ನಮೂದಿಸಿ ವಾಹನವನ್ನು ಉಪಯೋಗಿಸಿದ ಅಧಿಕಾರಿಯವರಿಂದ ರುಜು ಪಡೆಯತಕ್ಕದ್ದು.
05	ಈ ವಿಭಾಗದ ಪ್ರತಿ ಕಛೇರಿಯಲ್ಲಿ ಉಪಯೋಗಿಸುವ ವಾಹನ ಓಡಾಟಕ್ಕೆ ಸಂಬಂಧಿಸಿದಂತೆ ಆಯಾ ದಿನದ ಆರಂಭಿಕ ಮತ್ತು ಅಂತಿಮ ಸಮಯದ ಗಣನೆ ಮತ್ತು ಕಿಲೋಮೀಟರ್‌ನ ಗಣನೆಯು ಆಯಾ ಕಛೇರಿಯ ಆವರಣದಿಂದ ಕಛೇರಿ ಕಾರ್ಯದ ನಿಮಿತ್ತ ಆ ವಾಹನ ಹೊರಡುವ ಕ್ಷಣದಿಂದ ಪ್ರಾರಂಭವಾಗುತ್ತದೆ ಹಾಗೂ ಆ ದಿನದ ಕಾರ್ಯ ಮುಗಿದ ಮೇಲೆ ಅದೇ ಸ್ಥಳದಲ್ಲಿ ಕೊನೆಗೊಳ್ಳುತ್ತದೆ.
06	ಯಾವುದೇ ತಿಂಗಳಿನ ವಾಹನ ಬಾಡಿಗೆ ಹಣವನ್ನು ಅದರ ಮುಂದಿನ ತಿಂಗಳು ವಾಹನ ಮಾಲೀಕರು ಸಲ್ಲಿಸುವ ಬಿಲ್ಲಿನ ಆಧಾರದ ಮೇಲೆ ಪಾವತಿಸಲಾಗುವುದು. ಇಲಾಖೆಗೆ ಬಾಡಿಗೆ ಹಣದ ಬಿಲ್ಲನ್ನು ಸಂಬಂಧಿಸಿದ ವಾಹನದ ಲಾಗ್ ಪುಸ್ತಕದ ಕಛೇರಿ ಮುಖ್ಯಸ್ಥರಿಂದ ದೃಢೀಕೃತವಾದ ನಕಲು ಪ್ರತಿ ಮತ್ತು ವಾಹನ ಉಪಯೋಗಿಸಿದ ಕಛೇರಿಯ ಮುಖ್ಯಸ್ಥರ ಸೂಕ್ತ ಪ್ರಮಾಣಪತ್ರದ ಜೊತೆ ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಸಲ್ಲಿಸತಕ್ಕದ್ದು.
07	ವಾಹನಗಳನ್ನು ಬಾಡಿಗೆ ಆಧಾರದ ಮೇಲೆ ಈ ಇಲಾಖೆಗೆ ಒದಗಿಸುವ ಕಾಲಮಿತಿಯು ಆರಂಭದಲ್ಲಿ ದಿನಾಂಕ: 01-10-2018 ರಿಂದ 30-09-2019 ರವರೆಗೆ ಇರುತ್ತದೆ. ಅಗತ್ಯವಿದ್ದರೆ ಇವೇ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಅಥವಾ ಇನ್ನೂ ಹೆಚ್ಚಿನ ಷರತ್ತುಗಳ ಜೊತೆಗೆ ಮತ್ತೊಂದು ವರ್ಷದ ಅಥವಾ ಒಂದು ತ್ರೈಮಾಸಿಕದ ಅವಧಿಗೆ ವಾಹನ ಮಾಲೀಕರು ಮತ್ತು ಈ ಇಲಾಖೆಯ ಆಯುಕ್ತರ ಲಿಖಿತ ಇಚ್ಛೆಯ ಮೇರೆಗೆ ಮುಂದುವರಿಸಬಹುದಾಗಿದೆ. ಇದಕ್ಕೂ ಮೊದಲು ಸಹ ಕರಾರು ರದ್ದುಗೊಳಿಸುವ ಹಕ್ಕು ಆಯುಕ್ತರು/ಅಪರ ಆಯುಕ್ತರವರದ್ದಾಗಿರುತ್ತದೆ. ಅಲ್ಲದೆ ಅವಧಿಗೆ ಮುನ್ನಾ ಮೇಲ್ಕಂಡ ಕರಾರನ್ನು ರದ್ದುಗೊಳಿಸುವ ಹಕ್ಕು ವಾಣಿಜ್ಯ ತೆರಿಗೆ ಆಯುಕ್ತರಿಗೆ / ಅಪರ ಆಯುಕ್ತರಿಗೆ ಇರುತ್ತದೆ.
08	ವಾಹನವನ್ನು ಸರಕಾರಿ ಕೆಲಸಕ್ಕೆ ಉಪಯೋಗಿಸುವಾಗ “ಸರಕಾರಿ ಕೆಲಸದ ಮೇಲೆ” ಅಥವಾ “ಕರ್ನಾಟಕ ಸರ್ಕಾರದ ಸೇವೆಯಲ್ಲಿ” ಎಂಬ ಫಲಕವಿರಬೇಕು. ಪಾರ್ಕಿಂಗ್ ಶುಲ್ಕ ಇತ್ಯಾದಿ ವಾಹನ ಮಾಲೀಕರೇ ಭರಿಸತಕ್ಕದ್ದು.
09	ವಾಹನದ ಯಾವುದೇ ಕಾನೂನು ಉಲ್ಲಂಘನೆಗೆ ಸ್ವತಃ ಮಾಲೀಕ/ಚಾಲಕರೇ/ಟ್ರಾವೆಲ್ ಎಜೆನ್ಸೀಸ್/ಸಂಸ್ಥೆಯವರೇ ಜವಾಬ್ದಾರಾಗಿರುತ್ತಾರೆ.
10	ವಾಹನವನ್ನು ಕಛೇರಿಯ ಕೆಲಸಕ್ಕೆ ಉಪಯೋಗಿಸಿದ ನಂತರ ಸಂಬಂಧಪಟ್ಟ ಅಧಿಕಾರಿಗಳಿಂದ ಕಾಲಕಾಲಕ್ಕೆ ಸರಿಯಾಗಿ ಉಪಯೋಗಿಸಿದ ವಿವರದೊಂದಿಗೆ ಟ್ರಿಪ್ ಶೀಟ್‌ನಲ್ಲಿ ಭರ್ತಿ ಮಾಡಿ ಸಹಿ ಮಾಡುವುದು.
11	ಈ ಇಲಾಖೆಗೆ ಹೊರ ಗುತ್ತಿಗೆ ಆಧಾರದ ಮೇಲೆ ವಾಹನವನ್ನು ಪಡೆದಿರುವಂತಹ ಅವಧಿಯಲ್ಲಿ ಬೇರೆ ಯಾವುದೇ ಇಲಾಖೆಯಲ್ಲಿ ಅಥವಾ ಖಾಸಗಿ ಸಂಸ್ಥೆಯಲ್ಲಿ ಅಥವಾ ಬೇರೆ ಇನ್ನಾವುದೇ ಕೆಲಸಗಳಿಗೆ ವಾಹನವನ್ನು ಉಪಯೋಗಿಸುವಂತಿಲ್ಲ, ಹಾಗೂ ವಾಹನವನ್ನು ಪೂರ್ಣವಾಗಿ “ವಾಣಿಜ್ಯ ತೆರಿಗೆ ಇಲಾಖಾ ಸೇವೆಗಾಗಿ” ಮೀಸಲಿಡತಕ್ಕದ್ದು.
12	ಈ ಭಾಗದ ಅಧಿಕಾರಿಗಳು ರಜೆ/ಅನ್ಯ ಸೇವೆ/ಇನ್ನಾವುದೇ ಕಚೇರಿ ಕಾರ್ಯ ನಿಮಿತ್ತ ಕಚೇರಿಯಿಂದ ಹೊರಗೆ ತೆರಳಿದ ಸಂದರ್ಭದಲ್ಲಿ ಅವರಿಗೆ ಸಂಬಂಧಿಸಿದ ವಾಹನ ಚಾಲಕರು ಆ ದಿನ ಪೂರ್ವಾಹ್ನ 10-00ಗಂಟೆಗೆ ಕಡ್ಡಾಯವಾಗಿ ಪತ್ರಾಂಕಿತ ವ್ಯವಸ್ಥಾಪಕರ ಬಳಿ ವರದಿ ಮಾಡಿಕೊಂಡು ಕಚೇರಿ ಆವರಣದಲ್ಲಿಯೇ ವಾಹನದೊಂದಿಗೆ ಇರತಕ್ಕದ್ದು. ಇಲ್ಲದಿದ್ದ ಪಕ್ಷದಲ್ಲಿ ಗೈರು ಹಾಜರು ಎಂದು ಪರಿಗಣಿಸಿ ಆ ದಿನದ ಸಂಭಾವನೆಯನ್ನು ಕಡಿತಗೊಳಿಸಲಾಗುವುದು.

13	ಖಾಸಗಿ ವಾಹನ ಮಾಲೀಕರು/ಚಾಲಕರು/ಟ್ರಾವೆಲ್ ಏಜೆನ್ಸಿ/ಸಂಸ್ಥೆಯವರ ಮಾಸಿಕ ಬಾಡಿಗೆಗೆ ಸಂಬಂಧಿಸಿದಂತೆ ಈ ಕಛೇರಿಗೆ ಬಿಲ್ಲುಗಳನ್ನು ಸಲ್ಲಿಸುವಾಗ ಮಾಹೆಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಗಳು, ಒಟ್ಟು ಓಡಿಸಿದ ಕಿಲೋಮೀಟರ್ ಮತ್ತು ಸಮಯಕ್ಕೆ ಸಂಬಂಧಿಸಿದಂತೆ ದೃಢೀಕೃತ ಪ್ರಮಾಣ ಪತ್ರವನ್ನು ಅಧಿಕಾರಿಗಳಿಂದ ಪಡೆದು ಬಿಲ್ಲಿನ ಜೊತೆ ಸಲ್ಲಿಸುವುದು.
14	ಮೇಲಿನ ಷರತ್ತು ಮತ್ತು ನಿಬಂಧನೆಗಳನ್ನು ಪಾಲಿಸದಿರುವುದು ಮತ್ತು ನಿರ್ಲಕ್ಷಿಸಿರುವುದು ಕಂಡುಬಂದಲ್ಲಿ ಯಾವುದೇ ಸೂಚನೆ ನೀಡದೆ ಹೊರಗುತ್ತಿಗೆ ಆಧಾರದ ಕರಾರನ್ನು ರದ್ದುಪಡಿಸಲಾಗುವುದು.
15	ಏಜೆನ್ಸಿ/ಸಂಸ್ಥೆಯು ಚಾಲಕರಿಗೆ ಪ್ರತಿ ತಿಂಗಳು ನೀಡಬೇಕಾದ ಕನಿಷ್ಠ ವೇತನ ಮತ್ತು ಇತರೆ ಹಣಕಾಸಿನ ಹೊಣೆಗಾರಿಕೆಗೆ ಬದ್ಧವಾಗಿರತಕ್ಕದ್ದು ಮತ್ತು ಚಾಲಕರಿಗೆ ನೀಡಬೇಕಾದ ಇ.ಎಸ್.ಐ. ಹಾಗೂ ಇ.ಪಿ.ಎಫ್‌ಗಳನ್ನು ಸಂಸ್ಥೆಯಿಂದ ಪಾವತಿಸಿದ ಬಗ್ಗೆ ಚಲನ್ ಗಳನ್ನು ಪ್ರತಿ ತಿಂಗಳ ಮೊದಲ ವಾರದಲ್ಲಿ ಕಛೇರಿಗೆ ಸಲ್ಲಿಸತಕ್ಕದ್ದು.
16	ವಾಹನ ಚಾಲಕರು ಒಂದು ವೇಳೆ ಕರಾರು ಒಪ್ಪಂದವನ್ನು ರದ್ದುಪಡಿಸಬೇಕಾದರೆ, ಒಂದು ತಿಂಗಳು ಮುಂಚಿತವಾಗಿ ಈ ಕಛೇರಿಗೆ ಲಿಖಿತ ಮೂಲಕ ತಿಳಿಸಬೇಕು. ತಪ್ಪಿದ್ದಲ್ಲಿ ಒಂದು ತಿಂಗಳ ವಾಹನದ ಬಾಡಿಗೆ ಮೊತ್ತವನ್ನು ನೀಡುವುದಿಲ್ಲ ಹಾಗೂ ಇದಕ್ಕೂ ಮೊದಲು ಸಹ ಕರಾರು ರದ್ದುಗೊಳಿಸುವ ಹಕ್ಕು ಆಯುಕ್ತರು/ಅಪರ ಆಯುಕ್ತರವರದ್ದಾಗಿರುತ್ತದೆ
17	ಯಾವುದೇ ಸೂಚನೆ ನೀಡದೆ ಟೆಂಡರ್ ಅನ್ನು ತಿರಸ್ಕರಿಸುವ ಮತ್ತು ಪಡೆಯುವ ಹಕ್ಕು ವಾಣಿಜ್ಯ ತೆರಿಗೆ ಆಯುಕ್ತರಿಗೆ / ಅಪರ ಆಯುಕ್ತರಿಗೆ ಇರುತ್ತದೆ.

Pattank

ವಾಣಿಜ್ಯ ತೆರಿಗೆ ಅಪರ ಆಯುಕ್ತರು
(ಜಾರಿ)-ದಕ್ಷಿಣ ವಲಯ ಬೆಂಗಳೂರು-47

ಪ್ರತಿಗಳನ್ನು :-

1. ಮಾನ್ಯ ವಾಣಿಜ್ಯ ತೆರಿಗೆಗಳ ಆಯುಕ್ತರು (ಕರ್ನಾಟಕ) ಬೆಂಗಳೂರು ಇವರಿಗೆ ಮಾಹಿತಿಗಾಗಿ ಸಲ್ಲಿಸಲಾಗಿದೆ.
2. ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು (ಆಡಳಿತ) ಡಿವಿಡ್-01, 02, 03, 04, 05 ಮತ್ತು 06 ಬೆಂಗಳೂರು, ಸದರಿ ಪ್ರಕಟಣೆಯನ್ನು ಸೂಚನಾ ಪಲಕದಲ್ಲಿ ಪ್ರಕಟಿಸಲು ಕೋರಲಾಗಿದೆ.
3. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು (ಕೇಂದ್ರ) ಬೆಂಗಳೂರು ಇವರಿಗೆ ಮಾಹಿತಿಗಾಗಿ.
4. ಸಾರ್ವಜನಿಕ ಮಾಹಿತಿಗಾಗಿ ಸೂಚನಾ ಪಲಕಕ್ಕೆ.
5. ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು, ಗಣಕ ಕೇಂದ್ರ, ಬೆಂಗಳೂರು ಇವರಿಗೆ ಸದರಿ ಪತ್ರವನ್ನು ಇಲಾಖಾ ಅಂತರ್ಜಾಲದಲ್ಲಿ ಪ್ರಕಟಿಸಲು ಕೋರಲಾಗಿದೆ.
6. ಕಛೇರಿಯ ಕಡತಕ್ಕೆ.